



ಪಟ್ಟಣ ಸಹಕಾರ ಬ್ಯಾಂಕುಗಳ

ಮಾರ್ಕಾ ಪ್ರತಿಕ್ರೇ

ಕರ್ನಾಟಕ ರಾಜ್ಯ
ಸಹಕಾರ ಪಟ್ಟಣ
ಬ್ಯಾಂಕುಗಳ
ಮಹಾಮಂಡಳದ
ಅಧಿಕೃತ ಕನ್ನಡ
ವಾರಪತ್ರಿಕೆ

ಸಂಪುಟ : 31 | ಸಂಚಿಕೆ : 51 | 26 ಮಾರ್ಚ್ 2025 | ಬುಧವಾರ | ಪುಟಗಳು : 8 | ಬೆಲೆ : 2/-

**ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲ ಅವರ ಜನ್ಮ ಶತಮಾನೋತ್ಸವ
ಕೆ.ಎಚ್. ಪಾಟೀಲ ಅವರು ರಾಜ್ಯದ ಅಭಿವೃದ್ಧಿಗೆ ಹಾಗೂ
ಜನರ ಅಭ್ಯುದಯಕ್ಕೆ ಶ್ರಮಿಸಿದವರು: ಮಲ್ಲಿಕಾರ್ಜುನ ಖರ್ಗೆ**



ಗದಗ : ಕೆ.ಎಚ್. ಪಾಟೀಲ ಅವರು ಮಹಾಮಾನವತಾವಾದಿಯಾಗಿದ್ದರು. ಜಾತಿ, ಧರ್ಮದ ತಾರತಮ್ಯವಿಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿಕೊಂಡು ಹೋಗುತ್ತಿದ್ದರು ಎಂದು ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಸಹಕಾರ ರಂಗದ ಭೀಷ್ಮ ದಿ. ಕೆ.ಎಚ್. ಪಾಟೀಲ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ ನಗರದ ಕೋ-ಆಪರೇಟಿವ್ ಕಾಟನ್ ಸೇಲ್ಸ್ ಸೊಸೈಟಿ ಆವರಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ದಿ. ಕೆ.ಎಚ್. ಪಾಟೀಲ ಅವರು ಜನರ ಅಭ್ಯುದಯಕ್ಕೆ ಹಾಗೂ ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಶ್ರಮಿಸಿದವರು. ಯಾವತ್ತೂ ಅನ್ಯಾಯವನ್ನು ಸಹಿಸದ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ರಾಜ್ಯ, ದೇಶಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೋರಾಡಲು ನಾವೆಲ್ಲರೂ ಪಣ ತೊಡಬೇಕಿದೆ ಎಂದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ ಸಹಕಾರ

ರಂಗದ ಭೀಷ್ಮ ಕೆ.ಎಚ್. ಪಾಟೀಲ ಅವರ ಜನಪರ ಕಾಳಜಿಯ ನಿದರ್ಶನಗಳು ನಮ್ಮ ಮುಂದಿವೆ. ಅವರು ಚುನಾವಣೆಯಲ್ಲಿ ಸೋತಾಗ ಕುಗ್ಗದೆ, ಅಧಿಕಾರ ಸಿಕ್ಕಾಗ ಹಿಗ್ಗದೆ ದಕ್ಷತೆಯಿಂದ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಸದೃಢ ನಿರ್ಧಾರಗಳನ್ನು ಕೈಗೊಂಡು, ಸಹಕಾರಿ ರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಅವರ ಜತೆ ಶಾಸಕನಾಗಿ, ಸಚಿವನಾಗಿ ಕೆಲಸ ಮಾಡಿದ್ದೇನೆ ಎಂದು ಹೆಮ್ಮೆ ವ್ಯಕ್ತಪಡಿಸಿದರು. ಇದೇ ಸಹಕಾರ ಕ್ಷೇತ್ರದ ಮೂಲ ಮಂತ್ರ. ಹೀಗೆ ಕೆ.ಎಚ್. ಪಾಟೀಲ ಅವರು ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಮುನ್ನಡೆಸಿದ್ದಾರೆ ಎಂದರು.

ಶಾಸಕರು ಮತ್ತು ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ ಅವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ, ರೈತರ ಬದುಕು ಹಸನಾಗಬೇಕೆಂಬ ಸತ್ ಸಂಕಲ್ಪವನ್ನು ಇರಿಸಿಕೊಂಡಿದ್ದ ಕೆ.ಎಚ್. ಪಾಟೀಲ ರೈತ ಕುಟುಂಬದಿಂದ ಬಂದು ರೈತರ ಹಿತ ಕಾಪಾಡಲು ಕಾಯ, ವಾಚಾ, ಮನಸಾ ಹೋರಾಟ ಮಾಡಿದವರು. ಸಹಕಾರ ಕ್ಷೇತ್ರದಲ್ಲಿ “ಸಹಕಾರಿ ಭೀಷ್ಮ” ಎನಿಸಿಕೊಂಡು, ರಾಜಕೀಯ ಕ್ಷೇತ್ರದಲ್ಲಿ “ಹುಲಕೋಟಿಯ ಹುಲಿ” ಎನಿಸಿಕೊಂಡು ಎಲ್ಲ ವರ್ಗದ ಜನರ ಪ್ರೀತಿ ಗೌರವಗಳಿಗೆ ಪಾತ್ರರಾಗಿದ್ದವರು.

3ನೇ ಪುಟಕ್ಕೆ...



ಕೆ.ಎಚ್. ಪಾಟೀಲರು ನಿಷ್ಕರವಾದಿ ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಜನಜನಿತರಾಗಿದ್ದರು :
ಮುಖ್ಯಮಂತ್ರಿ ಸಿದ್ದರಾಮಯ್ಯ

4



ಕವೈಲಿ ದಾಖಲೆಗಾಗಿ ಗ್ರಾಹಕರಿಗೆ
ಪದೇ ಪದೇ ಕರೆ ಮಾಡಿರಿ : ಬ್ಯಾಂಕ್‌ಗಳಿಗೆ
ಆರೋಗ್ಯ ಗವರ್ನರ್ ಸೂಚನೆ

5



ನಿಮ್ಮ ಪ್ರಶ್ನೆ -
ನಮ್ಮ ಉತ್ತರ

7

ಸಂಪಾದಕೀಯ

ಆತ್ಮೀಯ ಸಹಕಾರಿಗಳೇ...



ಉತ್ತಮ ನಿರ್ವಹಣೆ ತೋರಿರುವ ರಾಜ್ಯಗಳಿಗೆ ಸ್ಲಬೇಕಾಗಿರುವ ತೆರಿಗೆ ಪಾಲನ್ನು ಹೆಚ್ಚಿಸಲಿ

ಪ್ರಸ್ತುತ ಕೇಂದ್ರ ಸರ್ಕಾರ ರಾಜ್ಯಗಳಿಗಿರುವ ಅಧಿಕಾರಗಳ ವ್ಯಾಪ್ತಿಯಲ್ಲಿ ತನ್ನ ಮೂಗು ತೂರಿಸುತ್ತಲೇ ಬರುತ್ತಿದೆ. ಎಲ್ಲ ಬಗೆಯ ಅಧಿಕಾರವನ್ನೂ ತನ್ನ ಬಳಿಯೇ ಇರಿಸಿಕೊಳ್ಳುವ ದಾಹ ಕೇಂದ್ರ ಸರ್ಕಾರಕ್ಕೆ ಇರುವಂತಿದೆ. ಇದೀಗ ದೇಶದಲ್ಲಿ ಸಂಗ್ರಹವಾಗುವ ಎಲ್ಲ ಒಟ್ಟು ತೆರಿಗೆ ವರಮಾನ ತನಗೆ ಸೇರಿದಂತೆ ವರ್ತಿಸಿರುವುದು ಕಂಡು ಬರುತ್ತಿದೆ.

ದೇಶದಲ್ಲಿ ಸಂಗ್ರಹವಾಗುವ ತೆರಿಗೆ ವರಮಾನದಲ್ಲಿ ರಾಜ್ಯಗಳಿಗೆ ಕೊಡುವ ಪಾಲನ್ನು ಕಡಿಮೆ ಮಾಡುವಂತೆ ಅರವಿಂದ ಪನಗರಿಯಾ ನೇತೃತ್ವದ 16ನೇ ಹಣಕಾಸು ಆಯೋಗಕ್ಕೆ ಕೇಂದ್ರ ಸರ್ಕಾರ ಹೇಳಲಿದೆ ಎಂದು ವರದಿಯಾಗಿದೆ. ಈ ಹಿಂದಿನ 15ನೇ ಹಣಕಾಸು ಆಯೋಗ, ತೆರಿಗೆ ವರಮಾನದಲ್ಲಿ ರಾಜ್ಯಗಳ ಪಾಲು ಶೇ.40ರಷ್ಟು ಇದ್ದಿದ್ದನ್ನು ಶೇ.41ಕ್ಕೆ ಹೆಚ್ಚು ಮಾಡಿತ್ತು. ಇದು ರಾಜ್ಯಗಳಿಗೆ ತುಸು ಸಮಾಧಾನ ತಂದಿತ್ತಾರೋ, ಕೆಲ ರಾಜ್ಯಗಳು ವರಮಾನ ಹಂಚಿಕೆಯ ಪ್ರಮಾಣವನ್ನು ಶೇ.41ರ ಬದಲು ಶೇ.50ಕ್ಕೆ ಹೆಚ್ಚಿಸಬೇಕು ಎಂದು ವಾದಿಸಿವೆ. ಕಾರಣ; ರಾಜ್ಯಗಳು ತಮ್ಮ ಜನರ ಕಲ್ಯಾಣ ಕಾರ್ಯಕ್ರಮಗಳಿಗಾಗಿ, ಅಭಿವೃದ್ಧಿಗಾಗಿ ಮಾಡಬೇಕಾಗಿರುವ ವೆಚ್ಚಗಳು ಹೆಚ್ಚಾಗುತ್ತಲೇ ಇದ್ದು, ಅದಕ್ಕೆ ತಕ್ಕಂತೆ ಅವುಗಳಿಗೆ ವರಮಾನ ಹೆಚ್ಚಿಸಿಕೊಳ್ಳಲು ಮಾರ್ಗೋಪಾಯಗಳೇ ಇಲ್ಲವಾಗಿವೆ.

ವಸ್ತುಸ್ಥಿತಿ ಹೀಗಿರುವಾಗ, ಕೇಂದ್ರ ಸರ್ಕಾರ ರಾಜ್ಯಗಳೊಂದಿಗೆ ಹಂಚಿಕೊಳ್ಳಬೇಕಾದ ಪಾಲಿನ ಪ್ರಮಾಣ ಇಳಿಸುವಂತೆ ಹಣಕಾಸು ಆಯೋಗವನ್ನು ಕೇಳಲಿರುವುದು ಸರಿಯಾದ ನಡೆಯಲ್ಲ. ಕಾರಣ; 2017ರಲ್ಲಿ ಜಾರಿಗೆ ಬಂದ ಸರಕು ಮತ್ತು ಸೇವಾ ತೆರಿಗೆ ವ್ಯವಸ್ಥೆ ನಂತರ ರಾಜ್ಯ ಸರ್ಕಾರಗಳಿಗೆ ತಮ್ಮ ವರಮಾನವನ್ನು ಹೆಚ್ಚು ಮಾಡಿಕೊಳ್ಳಲು ಅವಕಾಶವಿಲ್ಲವಾಗಿದೆ. ಅಲ್ಲದೆ, ಕೇಂದ್ರ ಸರ್ಕಾರ ವಿವಿಧ ಸೆಸ್ ಹಾಗೂ ಸರ್ಜಾರ್ಜ್‌ಗಳ ಮೂಲಕ ತಾನು ಸಂಗ್ರಹಿಸುವ ಒಟ್ಟು ವರಮಾನದ ಶೇ.15ರಷ್ಟು ಇದೆ. ಇದರಲ್ಲಿ ರಾಜ್ಯಗಳಿಗೂ ಪಾಲು ನೀಡಬೇಕೆಂಬ ವಾದವೂ ಇದೆ.

ಒಟ್ಟಾರೆ ಅರ್ಥ ವ್ಯವಸ್ಥೆಯಲ್ಲಿ ಕೇಂದ್ರ-ರಾಜ್ಯ ಸರ್ಕಾರಗಳು ಮಾಡುವ ವೆಚ್ಚದಲ್ಲಿ ರಾಜ್ಯ ಸರ್ಕಾರಗಳ ಪಾಲು ಶೇ.60ಕ್ಕಿಂತ ಹೆಚ್ಚಿದ್ದು, ಕೇಂದ್ರದಿಂದ ತಮಗೆ ಸಿಗುವ ಪಾಲು ಬಹಳ ಕಡಿಮೆ ಎಂಬ ಅಸಮಾಧಾನವನ್ನು ದಕ್ಷಿಣದ ರಾಜ್ಯಗಳು ವ್ಯಕ್ತಪಡಿಸುತ್ತಲೇ ಇವೆ. ಪರಿಸ್ಥಿತಿ ಹೀಗಿರುವಾಗ, ರಾಜ್ಯಗಳಿಗೆ ನೀಡಬೇಕಾದ ಪಾಲು ಕಡಿತಗೊಳಿಸುವಂತೆ ಕೇಂದ್ರ ಹಣಕಾಸು ಆಯೋಗವನ್ನು ಕೇಳಲಿರುವುದು ಸರಿಯಲ್ಲ ಎನ್ನಬೇಕಾಗುತ್ತದೆ. ಇದು ಒಕ್ಕೂಟ ವ್ಯವಸ್ಥೆಯಲ್ಲಿನ ಕೇಂದ್ರ-ರಾಜ್ಯಗಳ ಅದರಲ್ಲೂ ದಕ್ಷಿಣ ರಾಜ್ಯಗಳ ಸಂಬಂಧವನ್ನು ಇನ್ನಷ್ಟು ಹಾಳು ಮಾಡುತ್ತದೆ ಎನ್ನುವುದನ್ನು ಅರಿಯಬೇಕಿದೆ.

ಪ್ರಸ್ತುತ 16ನೇ ಆಯೋಗವು ತನ್ನ ಶಿಫಾರಸುಗಳನ್ನು ಅಕ್ಟೋಬರ್ 31ಕ್ಕೆ ಮೊದಲು ಸಲ್ಲಿಸಲಿದೆ. ಈ ಶಿಫಾರಸುಗಳು 2026-27ನೇ ಆರ್ಥಿಕ ವರ್ಷದಿಂದ ಜಾರಿಗೆ ಬರಲಿವೆ. ರಾಜ್ಯ ಸರ್ಕಾರಗಳು ತಮ್ಮ ಜನರಿಗಾಗಿ ಜಾರಿಗೊಳಿಸುತ್ತಿರುವ ಕಲ್ಯಾಣ ಕಾರ್ಯಕ್ರಮಗಳಿಗಾಗಿ ಹಣಕಾಸಿನ ಸಮಸ್ಯೆಗಳನ್ನು ಎದುರಿಸುತ್ತಿರುವ ಹೊತ್ತಿನಲ್ಲಿ ಅವುಗಳ ತೆರಿಗೆ ವರಮಾನದ ಪಾಲನ್ನು ಕಡಿಮೆ ಮಾಡುವ ಯಾವುದೇ ಶಿಫಾರಸುಗಳನ್ನು ಆಯೋಗ ಮಾಡದಿರಲಿ. ರಾಜ್ಯಗಳಿಗೆ ಅದರಲ್ಲೂ ಎಲ್ಲಾ ರೀತಿಯಲ್ಲೂ ಉತ್ತಮ ನಿರ್ವಹಣೆ ತೋರಿರುವ ದಕ್ಷಿಣ ರಾಜ್ಯಗಳಿಗೆ ನ್ಯಾಯಯುತವಾಗಿ ಸಲ್ಲಬೇಕಾಗಿರುವ ಪಾಲನ್ನು ಹೆಚ್ಚಿಸಲಿ ಎಂದು ಆಶಿಸುತ್ತೇನೆ.

► ಎಚ್.ಕೆ. ಪಾಟೀಲ

**11ನೇ ಬ್ಯಾಂಕ್ ಡಿಪ್ಲೋಮಾ ಇನ್
ಅರ್ಬನ್ ಕೋ-ಆಪರೇಟಿವ್
ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್
ಕೋರ್ಸ್‌ನ ಅಖತ ಪರೀಕ್ಷೆಗಳು
ದಿನಾಂಕ : 12.04.2025,
13.04.2025 ಮತ್ತು 14.04.2025
ರಂದು ಜರುಗಲಿವೆ**

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳವು ರಾಜ್ಯದಲ್ಲಿರುವ ಪಟ್ಟಣ ಸಹಕಾರ ಬ್ಯಾಂಕುಗಳ ಸಿಬ್ಬಂದಿಗಳಿಗೆ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ನ್ನು ಆರ್‌ಐ‌ಸಿ‌ಎಂ ಬೆಂಗಳೂರು ಈ ಸಂಸ್ಥೆಯೊಂದಿಗೆ ಏರ್ಪಡಿಸಲಾಗಿದೆ. 11ನೇ ಬ್ಯಾಂಕ್ ಡಿಪ್ಲೋಮಾ ಇನ್ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಮ್ಯಾನೇಜ್‌ಮೆಂಟ್ ಕೋರ್ಸ್‌ನ ಲಿಖಿತ ಪರೀಕ್ಷೆಗಳು ದಿನಾಂಕ : 12.04.2025, 13.04.2025 ಮತ್ತು 14.04.2025ರಂದು ಬೆಂಗಳೂರು ಮತ್ತು ಬೆಳಗಾವಿ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿವೆ. ಬೆಂಗಳೂರು ವಿಭಾಗಕ್ಕೆ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಆರ್.ಐ.ಸಿ.ಎಂ, ನಂ.67, ಪದ್ಮನಾಭನಗರ, ಬನಶಂಕರಿ 2ನೇ ಹಂತ, ಬೆಂಗಳೂರು-560070 ಮತ್ತು ಬೆಳಗಾವಿ ವಿಭಾಗಕ್ಕೆ ನೋಂದಣಿ ಮಾಡಿಕೊಂಡಿರುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ., ಪ್ರಾಂತೀಯ ಕಛೇರಿ, ನಂ.ಸಿಎ-3, ಅಟೋ ನಗರ, ಆರ್‌ಟಿಒ ಮೈದಾನದ ಹತ್ತಿರ, ಬೆಳಗಾವಿ-590015 ಈ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಹೆಚ್ಚಿನ ವಿವರಗಳಿಗಾಗಿ ಮಹಾಮಂಡಳದ ಸಂಪರ್ಕ ಅಧಿಕಾರಿ ಶ್ರೀ ಎನ್. ರಮೇಶ್ (9448003167) ಮತ್ತು ಶ್ರೀ ಹೆಚ್.ಸಿ. ಶ್ರೀನಿವಾಸ್ (9110642779) ಇವರುಗಳನ್ನು ಸಂಪರ್ಕಿಸಬಹುದಾಗಿದೆ.

ಪಟ್ಟಣ ಸಹಕಾರ ಬ್ಯಾಂಕುಗಳ ಗಮನಕ್ಕೆ

ಪಟ್ಟಣ ಸಹಕಾರ ಬ್ಯಾಂಕುಗಳು ತಾವು ಏರ್ಪಡಿಸುವ ಕಾರ್ಯಕ್ರಮಗಳ ಪೋಟೋ (ಛಾಯಾಚಿತ್ರಗಳು) ಮತ್ತು ವರದಿಗಳು ಹಾಗೂ ಬ್ಯಾಂಕಿನ ಪ್ರಗತಿ ಚಿತ್ರದ ವರದಿಗಳನ್ನು ಕೂಡಲೇ ಮಹಾಮಂಡಳಕ್ಕೆ ಅಂಚೆ ಮೂಲಕ ಅಥವಾ ಇ-ಮೇಲ್ ವಿಳಾಸಕ್ಕೆ (email: editor-kubf1@gmail.com, kscubfed@gmail.com)ಗೆ ಕಳುಹಿಸಿಕೊಟ್ಟಲ್ಲಿ ಮಹಾಮಂಡಳದ ವಾರ್ತಾಪತ್ರಿಕೆಯಲ್ಲಿ ಪ್ರಕಟಿಸಲಾಗುವುದು.



ಅಸಾಧಾರಣ ಸಂಘಟಕರು, ಚಳವಳಿಯ ರೂವಾರಿ, ಅಭಿವೃದ್ಧಿಯ ಸೂತ್ರದಾರ, ಜನಪರ ಕಾಳಜಿಯ ನೇತಾರರಾಗಿದ್ದವರು. 5 ದಶಕಗಳ ಹಿಂದೆ ಕೆ.ಎಚ್. ಪಾಟೀಲರು ಯೋಚಿಸಿದ್ದೆಲ್ಲವೂ ಇಂದು ಪ್ರಸ್ತುತವಾಗುತ್ತಿವೆ. ಸಹಕಾರ ವ್ಯವಸ್ಥೆ ಸ್ವಯಂ ಸ್ಫೂರ್ತಿಯಿಂದ ಬರಬೇಕು, ಸಹಕಾರ ಸಂಸ್ಥೆಗೆ ಸೇರುವಂತೆ ಯುವಕರನ್ನು ಒತ್ತಾಯಿಸಬಾರದೆಂದು ಹೇಳುತ್ತಿದ್ದರು. “ಒಬ್ಬ ಎಲ್ಲರಿಗಾಗಿ, ಎಲ್ಲರೂ ಒಬ್ಬರಿಗಾಗಿ” ಎನ್ನುವ ಸಿದ್ಧಾಂತಕ್ಕೆ ಬದ್ಧರಾಗಿರಬೇಕು, ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆಗೆ ಆದ್ಯತೆ ಇರಬೇಕೆಂದು ಪ್ರತಿಪಾದಿಸುತ್ತಿದ್ದರು.

ಕೆ.ಎಚ್. ಪಾಟೀಲರಲ್ಲಿ ಸಮಾಜವಾದೀ ಚಿಂತನೆ ಎದ್ದು ಕಾಣುತ್ತಿತ್ತು. ಸಾಮಾಜಿಕ ಕ್ರಾಂತಿಯಾಗಬೇಕು ಎಂದು ಪ್ರತಿಪಾದಿಸುತ್ತಿದ್ದರು. ಕೆ.ಎಚ್. ಪಾಟೀಲ ಸಹಕಾರಿ ಕ್ರಾಂತಿಯನ್ನುಂಟು ಮಾಡಿದವರು. ಪುಟ್ಟಹಳ್ಳಿ ಹುಲಕೋಟೆಗೆ ಸಹಕಾರಿ ಭೂಪಟದಲ್ಲಿ ಶಾಶ್ವತ ಸ್ಥಾನವನ್ನು ದೊರಕಿಸಿಕೊಟ್ಟವರು. ಹುಲಕೋಟೆ ಗ್ರಾಮವನ್ನು ಸಹಕಾರಿಗಳ ಅಧ್ಯಯನ ಕೇಂದ್ರವನ್ನಾಗಿ ಮಾಡಿದವರು.

ಸಹಕಾರ ಚಳವಳಿಯ ಪರಿಪೂರ್ಣ ಮಾಹಿತಿ ಅವರ ಕೈಬರಳುಗಳ ಮೇಲಿರುತ್ತಿತ್ತು. ತಮಗೆ ಸರಿ ಎಂದಿದ್ದನ್ನು ನಿರ್ಭಯವಾಗಿ ಹೇಳುತ್ತಿದ್ದರು. ಸಹಕಾರ ಸಂಘ ಸಂಸ್ಥೆಗಳ ಬಲವರ್ಧನೆಯೇ ತಮ್ಮ ತಪಸ್ಸು ಎಂದು ಭಾವಿಸಿದ್ದವರು. ತಾವು ವಿರೋಧ ಪಕ್ಷದಲ್ಲಿದ್ದರೂ ಸಹಕಾರಿ ಕ್ಷೇತ್ರಕ್ಕೆ ಅನುಕೂಲವಾಗುವಂತಹ ಮಸೂದೆಯನ್ನು ಸರ್ಕಾರ ಮಂಡಿಸಿದರೆ ಅದನ್ನು ಬೆಂಬಲಿಸುತ್ತಿದ್ದರು.

ಕೆ.ಎಚ್. ಪಾಟೀಲ ಅವರು ಗದಗ ಕೋ-ಆಪರೇಟಿವ್ ಸೊಸೈಟಿಯನ್ನು ರೈತರ ಸಂಕೇತವಾಗಿ ಕಟ್ಟಿ ಬೆಳೆಸಿದರು. ಕೃಷಿ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ರೈತರ ಶೋಷಣೆ ತಪ್ಪಿಸಲು ಪ್ರಯತ್ನಿಸಿದರು. ಕೆ.ಎಚ್. ಪಾಟೀಲ ಅವರು ಸಹಕಾರದೊಂದಿಗೆ ರಾಜಕೀಯವನ್ನು ಬೆರೆಸುತ್ತಿರಲಿಲ್ಲ. ಆದ್ದರಿಂದ ರಾಷ್ಟ್ರದ ಎಲ್ಲ ಧುರೀಣರು, ಸಹಕಾರಿ ಮುಖಂಡರುಗಳು ಅವರಿಗೆ ಆಪ್ತರಾಗಿದ್ದರು. ಪುತ್ತೂರಿನ ಕ್ಯಾಂಪೋ ಸಂಸ್ಥೆ ನಿರ್ಮಾಣಕ್ಕೆ ಕೆ.ಎಚ್. ಪಾಟೀಲ ಅವರು ಕಾರಣರು. ಬಿಜಾಪುರ ಜಿಲ್ಲಾ ನಂದಿ ಸಹಕಾರ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ನಾಯಕತ್ವ ನೀಡಿದರು.

ರಾಜ್ಯ, ರಾಷ್ಟ್ರ ನೂಲಿನ ಗಿರಣಿಗಳ ಸಹಕಾರ ಮಹಾಮಂಡಳದ ಅಧ್ಯಕ್ಷರಾಗಿ ಅನುಪಮ ಮಾರ್ಗದರ್ಶನ ಮಾಡಿದರು. ಪತ್ತಿನ ಸಹಕಾರ ಸಂಘಗಳು, ಪಟ್ಟಣ ಸಹಕಾರ ಬ್ಯಾಂಕುಗಳ ಆರಂಭಕ್ಕೆ ಸ್ಫೂರ್ತಿ ನೀಡಿದರು. ಧಾರವಾಡದ ಕೆ.ಸಿ.ಸಿ. ಬ್ಯಾಂಕಿನ ಉನ್ನತಿಗೆ, ರಡ್ಡಿ ಸಹಕಾರ ಬ್ಯಾಂಕಿನ ಪ್ರಗತಿಗೆ ಕಾರಣರನಿಗೊಂಡವರು. ಸಹಕಾರ ಕ್ಷೇತ್ರದಲ್ಲಿ ಪೂಜ್ಯ ಗಾಂಧೀಜಿ ಅವರು ಇರಿಸಿಕೊಂಡಿದ್ದ ನಂಬಿಕೆಯನ್ನು

ಸಹಕಾರ ತತ್ವದ ಆಚರಣೆಯಲ್ಲಿ ನೆಹರೂ ಅವರು ಇರಿಸಿಕೊಂಡಿದ್ದ ಬದ್ಧತೆಯನ್ನು ತಮ್ಮ ಭಾಷಣಗಳಲ್ಲಿ ಉದ್ಧರಿಸುತ್ತಿದ್ದರು. ಸಹಕಾರ ಸಂಘಗಳ ಆಡಳಿತದಲ್ಲಿ ಸರ್ಕಾರದ ಅತೀ ಮಧ್ಯಪ್ರವೇಶ ಸಹಕಾರ ಸಂಘಗಳಿಗೆ ಮಾರಕ ಎಂದು ಪ್ರತಿಪಾದಿಸುತ್ತಿದ್ದರು ಹಾಗೂ ಅದನ್ನು ಪಾಲಿಸುತ್ತಿದ್ದರು.

ಕೆ.ಎಚ್. ಪಾಟೀಲರು ರಾಜಕೀಯ ಕ್ಷೇತ್ರದಲ್ಲಿ ಅಸಾಧಾರಣ ಧುರೀಣರನಿಗೊಂಡಿದ್ದವರು. ಶಾಸಕರಾಗಿ, ವಿರೋಧಪಕ್ಷದ ನಾಯಕರಾಗಿ, ಸಹಕಾರ ಸಚಿವರಾಗಿ, ಅರಣ್ಯ ಸಚಿವರಾಗಿ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದವರು. ತಮಗೆ ನೀಡಲಾದ ಎಲ್ಲ ಜವಾಬ್ದಾರಿಗಳನ್ನು ನಿಷ್ಠೆ, ಬದ್ಧತೆಯಿಂದ ನಿರ್ವಹಿಸಿದವರು. ತಮ್ಮ ಸಚಿವಾಲಯದಡಿ ಬರುವ ಇಲಾಖೆಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಿದವರು.

ಆರ್. ಗುಂಡೂರಾವ್ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕೆ.ಎಚ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಲಹಾ ಸಮಿತಿಯನ್ನು ರಚಿಸಿದ್ದರು.

ಕೆ.ಎಚ್. ಪಾಟೀಲ ಅವರು ಸಲ್ಲಿಸಿದ ಸಹಕಾರ ಸಂಘಗಳ ತಿದ್ದುಪಡಿ ವರದಿ ಇಂದಿಗೂ ಪ್ರಸ್ತುತ ಎನಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ತಮ್ಮ 67 ವರ್ಷಗಳ ಭವ್ಯ ಇತಿಹಾಸದಲ್ಲಿ 45 ವರ್ಷಗಳ ಕಾಲವನ್ನು ಸಹಕಾರಿ ಚಳವಳಿಗೆ, ರಾಜಕೀಯ ಕ್ಷೇತ್ರಕ್ಕೆ ಮೀಸಲಿಟ್ಟು ಅವುಗಳ ಬೆಳವಣಿಗೆಗೆ ಸ್ಮರಣೀಯ ಕೊಡುಗೆ ನೀಡಿದ್ದಾರೆ.

ಕೆ.ಎಚ್. ಪಾಟೀಲ ಅವರು ನೆನಪಿನಲ್ಲಿ ಅವರ ಸುಮತ್ರರಾದ ಎಚ್.ಕೆ. ಪಾಟೀಲರ ಮಾರ್ಗದರ್ಶನದಲ್ಲಿ ಕೆ.ಎಚ್. ಪಾಟೀಲ ಅವರ ಸ್ಮರಣೆ ಕಾರ್ಯಕ್ರಮ ನಡೆಸುತ್ತಿರುವುದು ಅಭಿನಂದನೀಯವಾದುದು ಎಂದರು.

ಮಾಜಿ ಶಾಸಕರು ಹಾಗೂ ಲೋಕ ಶಿಕ್ಷಣ ಟ್ರಸ್ಟಿನ ಧರ್ಮದರ್ಶಿ ಡಿ.ಆರ್. ಪಾಟೀಲ ಸ್ವಾಗತಿಸಿದರು. ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ ಅವರು ವಂದಿಸಿದರು.

ಸಚಿವರಾದ ಈಶ್ವರ ಖಂಡ್ರೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರುಗಳು ದಿ. ಕೆ.ಎಚ್. ಪಾಟೀಲರನ್ನು ಸ್ಮರಿಸಿ ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಮತ್ತು ಲೋಕಶಿಕ್ಷಣ ಟ್ರಸ್ಟಿನ ಧರ್ಮದರ್ಶಿ ಯು.ಬಿ. ವೆಂಕಟೇಶ, ಶಾಸಕರಾದ ಎನ್.ಎಚ್. ಕೋನರಡ್ಡಿ, ಪ್ರಸಾದ ಅಬ್ಬಯ್ಯ, ಕೆ.ಎಚ್. ಪಾಟೀಲ ಅವರ ಅಭಿಮಾನಿಗಳು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೆ.ಎಚ್. ಪಾಟೀಲರು ನಿಷ್ಠುರವಾದಿ ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಜನಜನಿತರಾಗಿದ್ದರು : ಮುಖ್ಯಮಂತ್ರಿ ಸಿದ್ದರಾಮಯ್ಯ



ಸಹಕಾರಿ ರಂಗಕ್ಕೆ ಅವಿಸ್ಮರಣೀಯ ಕೊಡುಗೆ ನೀಡಿದ ಕೆ.ಎಚ್. ಪಾಟೀಲರು ನಿಷ್ಠುರವಾದಿ ಹಾಗೂ ಪ್ರಾಮಾಣಿಕ ರಾಜಕಾರಣಿ ಎಂದೇ ಜನಜನಿತರಾಗಿದ್ದರು. ಗದಗಿನ ಹುಲಕೋಟಿಯ ಗ್ರಾಮೀಣ ಸೊಗಡಿನೊಂದಿಗೆ ಬೆಳೆದ ಪಾಟೀಲರು ಶಾಸಕರಾಗಿ, ಸಚಿವರಾಗಿ, ಸಹಕಾರಿ ಧುರೀಣರಾಗಿ ಬೆಳೆದ ಪರಿ ಅನನ್ಯ. ಕೆ.ಎಚ್. ಪಾಟೀಲರು ವ್ಯವಹಾರಿಕ ಅರ್ಥದ ರಾಜಕಾರಣಿಯಾಗಿರಲಿಲ್ಲ. ಅವರೊಬ್ಬ ದಾರ್ಶನಿಕ ಧುರೀಣರಾಗಿದ್ದರು. ರಾಜಕಾರಣಿಗಳು ಮುಂದಿನ ಚುನಾವಣೆಯ ಬಗ್ಗೆ ಯೋಚಿಸಿದರೆ, ದಾರ್ಶನಿಕ ಮುಂದಿನ ಜನಾಂಗದ ಬಗ್ಗೆ ಯೋಚಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂದೇಶದಲ್ಲಿ ತಿಳಿಸಿದ್ದಾರೆ.



ಜನಹಿತವನ್ನೇ ಕಾಯಕವಾಗಿಸಿಕೊಂಡಿದ್ದ ಕೆ.ಎಚ್. ಪಾಟೀಲರ ನೇತೃತ್ವದಲ್ಲಿ ರಾಜ್ಯದ ಸಹಕಾರಿ ಕ್ಷೇತ್ರ ಸದೃಢ ಬೆಳವಣಿಗೆಯನ್ನು ಕಂಡಿತು. ದೇಶದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಗೆ ಸಹಕಾರ ಕ್ಷೇತ್ರದ ಕೊಡುಗೆ ಅಪಾರವಾಗಿದ್ದು, ಈ ಕ್ಷೇತ್ರಕ್ಕೆ ಗದಗಿನ ಗ್ರಾಮವೊಂದರಲ್ಲೇ ಮುನ್ನುಡಿ ಬರೆಯಲಾಗಿದ್ದು ವಿಶೇಷ. ಗದಗ ಜಿಲ್ಲೆಯಿಂದ ಕೃಷಿ, ಹೈನುಗಾರಿಕೆ, ಸ್ವಸಹಾಯ ಸಂಘಗಳಿಗೆ ಸಹಕಾರಿ ಚಳವಳಿಯನ್ನು ರಾಜ್ಯದೆಲ್ಲೆಡೆ ವಿಸ್ತರಿಸಿದ ಪಾಟೀಲರು, ಶ್ರಮಿಕರ ಆರ್ಥಿಕ ಸ್ಥಿತಿಯ ಸುಧಾರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ರೈತರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಪಾಟೀಲರು, ದಿ. ಗದಗ ಕೋ-ಆಪರೇಟಿವ್ ಕಾಟನ್ ಸೇಲ್ ಸೊಸೈಟಿಯನ್ನು ನೈಜವಾದ ಅರ್ಥದಲ್ಲಿ ರೈತಪರ ಸಂಸ್ಥೆಯನ್ನಾಗಿ ಮಾಡಿದರು.

ಕೈಗಾರಿಕೆ, ಶಾಲಾ-ಕಾಲೇಜು, ಆಸ್ಪತ್ರೆಗಳನ್ನು ನಿರ್ಮಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾರಣಕರ್ತರಾದರು. ನಮ್ಮ ರಾಜ್ಯವನ್ನು 'ಕರ್ನಾಟಕ ರಾಜ್ಯ' ಎಂದು ಅಧಿಕೃತವಾಗಿ ಘೋಷಿಸುವ ನಾಮಕರಣೋತ್ಸವ ಸಮಿತಿಗೆ ಕೆ.ಎಚ್. ಪಾಟೀಲರವರು ಅಧ್ಯಕ್ಷರಾಗಿದ್ದರು. ಗಾಂಧೀಯವರ ಆಶಯ ಹಾಗೂ ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯ ಪರಿಣಾಮವಾಗಿ ರಾಷ್ಟ್ರಮಟ್ಟದಲ್ಲಿ ಸಹಕಾರ ಸಂಘಗಳು ಇಂದು ಬೆಳೆದು ನಿಂತಿವೆ.

ಕೆ.ಎಚ್. ಪಾಟೀಲರಂತಹ ಸಮರ್ಥ ನಾಯಕರು ಕಟ್ಟಿಬೆಳೆಸಿದ ಸಹಕಾರಿ ಕ್ಷೇತ್ರವನ್ನು ಜಾಗತಿಕ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಯುವಪೀಳಿಗೆಯೂ ಮುಂದೆ ಬರಬೇಕಿದೆ. ಸಹಕಾರಿ ಕ್ಷೇತ್ರದ ಮೂಲಕ ಯುವಪೀಳಿಗೆ ಬದುಕು ಕಟ್ಟಿಕೊಳ್ಳಲು ಅನುವಾಗುವಂತೆ ಹತ್ತು ಹಲವು ಯೋಜನೆಗಳನ್ನು ಸರ್ಕಾರ ಕೈಗೊಂಡಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತಿಪಟೂರಿನ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕಿಗೆ ಪ್ರಶಸ್ತಿ



ದಿನಾಂಕ : 09.03.2025ನೇ ಭಾನುವಾರದಂದು ಬೆಂಗಳೂರಿನ ಶ್ರೀ ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್‌ನವರು ಹಮ್ಮಿಕೊಂಡಿದ್ದ 60ನೇ ವರ್ಷದ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ತಿಪಟೂರು ನಗರದ ಮರ್ಚೆಂಟ್ಸ್ ಕೋ-ಆಪರೇಟಿವ್ ಬ್ಯಾಂಕ್‌ಗೆ ನಮ್ಮ ರಾಜ್ಯದಲ್ಲಿಯೇ "ಅತ್ಯುತ್ತಮ ನಿರ್ವಹಣಾ ಸಹಕಾರಿ ಬ್ಯಾಂಕ್" ಎಂದು 'ಶ್ರೀ ತ್ಯಾಗರಾಜ ಸಹಕಾರಿ ರಾಜ್ಯ ಪ್ರಶಸ್ತಿ'ಯನ್ನು ನೀಡಿ ಗೌರವಿಸಿತು. ಈ ಸಮಾರಂಭದಲ್ಲಿ ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಪ್ರಶಸ್ತಿಯನ್ನು ಸ್ವೀಕರಿಸಿದರು.


ಕೆವೈಸಿ ದಾಖಲೆಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡದಿರಿ : ಬ್ಯಾಂಕ್‌ಗಳಿಗೆ ಆರ್‌ಬಿಐ ಗವರ್ನರ್ ಸೂಚನೆ

ಮುಂಬೈ: ಕೆವೈಸಿ ದಾಖಲೆಗಾಗಿ, ಕೆವೈಸಿ ದಾಖಲೆಗಳಿಗಾಗಿ ಗ್ರಾಹಕರಿಗೆ ಪದೇ ಪದೇ ಕರೆ ಮಾಡುವುದನ್ನು ನಿಲ್ಲಿಸುವಂತೆ ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಬ್ಯಾಂಕುಗಳಿಗೆ ಒತ್ತಾಯಿಸಿದ್ದಾರೆ. ಈ ಪದ್ಧತಿಯನ್ನು ಅವರು “ತಪ್ಪಿಸಿಕೊಳ್ಳಬಹುದಾದ ಅನಾನುಕೂಲತೆ” ಎಂದು ಉಲ್ಲೇಖಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಆರ್‌ಬಿಐ ಒಂಬುಡ್ಸ್‌ಮನ್‌ಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿದ ಮಲ್ಹೋತ್ರಾ, ಹಣಕಾಸು ಪ್ರಾಧಿಕಾರದಿಂದ ನಿಯಂತ್ರಿಸಲ್ಪಡುವ ಯಾವುದೇ ಘಟಕಕ್ಕೆ ದಾಖಲೆಗಳನ್ನು ಸಲ್ಲಿಸುವುದರಿಂದ ಇತರರು ಕೇಂದ್ರೀಯ ಡೇಟಾಬೇಸ್‌ನಿಂದ ಅವುಗಳನ್ನು ಪ್ರವೇಶಿಸಲು ಅನುಮತಿಸುತ್ತದೆ ಎಂದು ಹೇಳಿದ್ದಾರೆ. “ಗ್ರಾಹಕರು ಹಣಕಾಸು ಸಂಸ್ಥೆಗೆ ದಾಖಲೆಗಳನ್ನು ಸಲ್ಲಿಸಿದ ನಂತರ, ನಾವು ಮತ್ತೆ ಅದೇ ದಾಖಲೆಗಳನ್ನು ಪಡೆಯಲು ಒತ್ತಾಯಿಸುವುದಿಲ್ಲ ಎಂದು ನಾವು ಖಚಿತಪಡಿಸಿಕೊಳ್ಳಬೇಕು” ಎಂದು ಮಲ್ಹೋತ್ರಾ ಹೇಳಿದ್ದಾರೆ. ಕೆವೈಸಿ ದಾಖಲೆಗಾಗಿ ಹೆಚ್ಚಿನ ಬ್ಯಾಂಕುಗಳು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳು ತಮ್ಮ ಶಾಖೆಗಳು ಅಥವಾ ಕಚೇರಿಗಳು ಕೇಂದ್ರೀಯ ಡೇಟಾಬೇಸ್‌ನಿಂದ ಮಾಹಿತಿಯನ್ನು ಹಿಂಪಡೆಯಲು ಅವಕಾಶ ನೀಡಿಲ್ಲ. ಹಾಗಾಗಿ ಪುನರಾವರ್ತಿತ ಕೆವೈಸಿ ವಿನಂತಿಗಳನ್ನು ಮಾಡಲಾಗುತ್ತಿದ್ದು, ಇದು ಗ್ರಾಹಕರಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನು ಮೊದಲೇ ಸುಗಮಗೊಳಿಸಬಹುದು ಎಂದು ಹೇಳಿರುವ ಮಲ್ಹೋತ್ರಾ ಅವರು, ಇದು ಎಲ್ಲರ ಹಿತದೃಷ್ಟಿಯಿಂದ ಇರುತ್ತದೆ ಎಂದು ತಿಳಿಸಿದ್ದಾರೆ. ಕೆವೈಸಿ ದಾಖಲೆಗಳನ್ನು ಮರುಸಲ್ಲಿಸಲು ಪದೇ ಪದೇ ವಿನಂತಿಸುವ ಬಗ್ಗೆ ಬ್ಯಾಂಕ್ ಗ್ರಾಹಕರು ಸಾಮಾಜಿಕ ಮಾಧ್ಯಮದಲ್ಲಿ ಆಗಾಗ್ಗೆ ದೂರುಗಳನ್ನು ನೀಡುತ್ತಿರುವ ನಡುವೆ ಅವರು ಈ ಹೇಳಿಕೆ ನೀಡಿದ್ದಾರೆ.

ಗ್ರಾಹಕರ ದೂರುಗಳ ಸಂಖ್ಯೆಗಳನ್ನು ಮುಚ್ಚಿದಲು ಅದನ್ನು ಬೇಕಾಗಿ ಅದನ್ನು ತಪ್ಪಾಗಿ ವರ್ಗೀಕರಿಸುವುದರ ವಿರುದ್ಧ ಮಲ್ಹೋತ್ರಾ ಅವರು ಬ್ಯಾಂಕುಗಳಿಗೆ ಎಚ್ಚರಿಕೆ ನೀಡಿದ್ದು, ಅಂತಹ ಕ್ರಮಗಳು “ಸಮಗ್ರ ನಿಯಂತ್ರಕ ಉಲ್ಲಂಘನೆ”ಯಾಗಿದೆ ಎಂದು ಹೇಳಿದ್ದಾರೆ ಎಂದು ವರದಿ ಮಾಡಿದೆ.



2023-24ರ ಹಣಕಾಸು ವರ್ಷದಲ್ಲಿ ಬ್ಯಾಂಕುಗಳು ಒಂದು ಕೋಟಿ ಗ್ರಾಹಕರ ದೂರುಗಳನ್ನು ಸ್ವೀಕರಿಸಿವೆ ಮತ್ತು ಇತರ ನಿಯಂತ್ರಿತ ಸಂಸ್ಥೆಗಳ ವಿರುದ್ಧದ ದೂರುಗಳನ್ನು ಸೇರಿಸಿದರೆ ಈ ಸಂಖ್ಯೆ ಹೆಚ್ಚಾಗಿರುತ್ತದೆ ಎಂದು ಅವರು ಹೇಳಿದ್ದಾರೆ. ಇವುಗಳಲ್ಲಿ, ಶೇ. 57ರಷ್ಟು ದೂರುಗಳಲ್ಲಿ ಆರ್‌ಬಿಐ ಒಂಬುಡ್ಸ್‌ಮನ್‌ಗಳ

ಮಧ್ಯಸ್ಥಿಕೆ ಅಥವಾ ಹಸ್ತಕ್ಷೇಪದ ಅಗತ್ಯವಿದೆ ಎಂದು ಅವರು ಉಲ್ಲೇಖಿಸಿದ್ದಾರೆ. “ಇದು ಅತ್ಯಂತ ಅತ್ಯಪ್ಪಿಕರ ಪರಿಸ್ಥಿತಿಯಾಗಿದ್ದು, ಇದಕ್ಕೆ ನಮ್ಮ ತುರ್ತು ಗಮನದ ಅಗತ್ಯವಿದೆ ಎಂದು ನೀವೆಲ್ಲರೂ ಒಪ್ಪುತ್ತೀರಿ. ಗ್ರಾಹಕ ಸೇವೆಯನ್ನು ಸುಧಾರಿಸುವುದು ಕೇವಲ ಕರ್ತವ್ಯ ಮಾತ್ರವಲ್ಲ, ಬದಲಾಗಿ ಉದ್ಯಮದಲ್ಲಿನ ಸ್ಪರ್ಧೆಯನ್ನು ಗಮನಿಸಿದರೆ ಬ್ಯಾಂಕುಗಳ ಸ್ವಾರ್ಥ ಹಿತಾಸಕ್ತಿ ಕೂಡ ಆಗಿದೆ ಎಂದು ಅವರು ಹೇಳಿದರು.

ವ್ಯವಸ್ಥಾಪಕ ನಿರ್ದೇಶಕರಿಂದ ಶಾಖಾ ವ್ಯವಸ್ಥಾಪಕರವರೆಗೆ ದೂರುಗಳನ್ನು ಪರಿಹರಿಸಲು ಪ್ರತಿ ವಾರ ಸಮಯವನ್ನು ಮೀಸಲಿಡುವಂತೆ ಮಲ್ಹೋತ್ರಾ ಬ್ಯಾಂಕ್ ನಾಯಕತ್ವಕ್ಕೆ ಸಲಹೆ ನೀಡಿದ್ದಾರೆ. “ಇದು ಎಲ್ಲಾ ಬ್ಯಾಂಕುಗಳಿಗೆ ಅತ್ಯಗತ್ಯವಾಗಿದೆ. ಪ್ರಪಂಚದಾದ್ಯಂತದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಇದನ್ನು ತಮ್ಮ ವೇಳಾಪಟ್ಟಿಯಲ್ಲಿ ಸೇರಿಸಿಕೊಳ್ಳುತ್ತಾರೆ. ಇಂತಹ ಸಮಸ್ಯೆಗಳನ್ನು ಪರಿಹರಿಸದೆ ಬಿಟ್ಟರೆ, ಅಂತಹ ಪ್ರತಿಯೊಂದು ಸಮಸ್ಯೆಯೂ ಗ್ರಾಹಕರ ವಿಶ್ವಾಸವನ್ನು ನಾಶಪಡಿಸಲಿದ್ದು, ಅದು ಇಡೀ ಬ್ಯಾಂಕಿಂಗ್ ವ್ಯವಸ್ಥೆಯನ್ನು ಕಳಂಕಿತಗೊಳಿಸಲಿದೆ.” ಎಂದು ಅವರು ಹೇಳಿದ್ದಾರೆ.

ದೂರುಗಳನ್ನು ತೊಂದರೆಯಾಗಿ ನೋಡಬಾರದು ಮತ್ತು ಪದೇ ಪದೇ ಬರುವ ದೂರುಗಳು ಬ್ಯಾಂಕಿಂಗ್ ವ್ಯವಸ್ಥೆಯಲ್ಲಿನ ವ್ಯವಸ್ಥಿತ ದೋಷಗಳನ್ನು ಬಹಿರಂಗಪಡಿಸುತ್ತವೆ ಎಂದು ಮಲ್ಹೋತ್ರಾ ಹೇಳಿದ್ದಾರೆ. ದೂರು ಪರಿಹಾರಕ್ಕಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಲು ಸೂಚಿಸಿದ ಅವರು, ಗ್ರಾಹಕರ ಗೌಪ್ಯತೆಯನ್ನು ಗೌರವಿಸುವ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ. ಬ್ಯಾಂಕುಗಳು ತಪ್ಪು ಮಾರಾಟ, ಡಿಜಿಟಲ್ ವಂಚನೆ ಮತ್ತು ಗ್ರಾಹಕರು ಎದುರಿಸುತ್ತಿರುವ ಆಕ್ರಮಣಕಾರಿ ವಸೂಲಾತಿ ಪ್ರಕ್ರಿಯೆಗಳಂತಹ ಇತರ ಸಮಸ್ಯೆಗಳನ್ನು ಪರಿಹರಿಸುವತ್ತ ಗಮನಹರಿಸಬೇಕು ಎಂದು ಅವರು ಹೇಳಿದ್ದಾರೆ.

ಪಟ್ಟಣ ಸಹಕಾರ ಬ್ಯಾಂಕುಗಳ ಗಮನಕ್ಕಾಗಿ

ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳವು ಈವರೆಗೆ ವಾರಪತ್ರಿಕೆ ಮತ್ತು ಬ್ಯಾಂಕಿಂಗ್ ಪ್ರಪಂಚ ಪತ್ರಿಕೆಗಳನ್ನು ಬ್ಯಾಂಕುಗಳ ಕೇಂದ್ರ ಕಛೇರಿಗಳಿಗೆ ಮಾತ್ರ ಕಳುಹಿಸಿಕೊಡಲಾಗುತ್ತಿತ್ತು. ದಿನಾಂಕ : 01.04.2025ರಿಂದ ಬ್ಯಾಂಕಿನ ಕೇಂದ್ರ ಕಛೇರಿ ಮತ್ತು ಶಾಖೆಗಳ ವಿಳಾಸಕ್ಕೆ ಕಡ್ಡಾಯವಾಗಿ ಕಳುಹಿಸಿಕೊಡಲು ಈಗಾಗಲೇ ಮಹಾಮಂಡಳ ನಿರ್ಣಯಿಸಲಾಗಿದೆ. ಒಂದು ವೇಳೆ ತಾವು ತಮ್ಮ ಬ್ಯಾಂಕಿನ ಶಾಖೆಗಳ ವಿಳಾಸಗಳನ್ನು ಮಹಾಮಂಡಳಕ್ಕೆ ಕಳುಹಿಸಿಕೊಡದಿದ್ದಲ್ಲಿ ದಿನಾಂಕ : 28.03.2025ರೊಳಗಾಗಿ ಮಹಾಮಂಡಳದ ಇಮೇಲ್: kscubfed@gmail.comಗೆ ಕಳುಹಿಸಿಕೊಡಲು ಈ ಮೂಲಕ ಮತ್ತೊಮ್ಮೆ ವಿನಂತಿಸಲಾಗಿದೆಯೆಂದು ಮಹಾಮಂಡಳದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಪುಂಡಲೀಕ ಎನ್. ಕೇರೂರೆಯವರು ಕೋರಿರುತ್ತಾರೆ.

ಸಹಕಾರ ಬ್ಯಾಂಕುಗಳ ಸುಧಾರಣೆ ಹಾಗೂ ಉಜ್ವಲ ಭವಿಷ್ಯ

ಒಂದು ದೇಶದ ಹಣಕಾಸಿನ ವ್ಯವಸ್ಥೆ ಮತ್ತು ಅಭಿವೃದ್ಧಿ ಹೆಚ್ಚಾಗಿ ಬ್ಯಾಂಕಿಂಗ್ ಸಂಸ್ಥೆಗಳು ಹಾಗೂ ಸಹಕಾರಿ ಬ್ಯಾಂಕುಗಳ ಮೇಲೆ ಅವಲಂಬಿತವಾಗಿರುತ್ತದೆ. ಸರ್ಕಾರದ ಪರವಾನಿಗೆ ಅಡಿಯಲ್ಲಿ ಮತ್ತು ಆರ್‌ಬಿಐ ಮೇಲ್ವಿಚಾರಣೆಯ ನಿಯಂತ್ರಣದಲ್ಲಿ ಹಣಕಾಸಿನ ವ್ಯವಸ್ಥೆ ಮತ್ತು ಸೇವೆಯನ್ನು ಒದಗಿಸುತ್ತ ಇರುವ ಸಹಕಾರಿ ಬ್ಯಾಂಕುಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಷೇರುದಾರರ ಷೇರು ಮತ್ತು ಠೇವಣಿ ಹಣವನ್ನು ಸಾಲದರೂಪದಲ್ಲಿ ನೀಡಿ ಲಾಭ ಮಾಡಿ ಗ್ರಾಹಕರಿಗೆ ಮತ್ತು ಸದಸ್ಯರಿಗೆ ಅನೇಕ ರೀತಿಯಲ್ಲಿ ಸೇವೆ ಕೊಡುತ್ತಾ ಅಭಿವೃದ್ಧಿ ಹೊಂದುತ್ತಾ ಬಂದಿವೆ. “ಪ್ರತಿಯೊಬ್ಬರೂ ಎಲ್ಲರಿಗಾಗಿ”, “ಎಲ್ಲರೂ ಪ್ರತಿಯೊಬ್ಬರಿಗಾಗಿ”. ಸ್ವ-ಸಹಾಯ ಸ್ವ-ಜವಾಬ್ದಾರಿ ಪ್ರಜಾಪ್ರಭುತ್ವ ಸಮಾನತೆ ಮತ್ತು ಒಗ್ಗಟ್ಟಿನ ಮೌಲ್ಯ ಎಂಬ ತತ್ವದ ಮೇಲೆ ಸಮಾಜದ ಹಿರಿಯರು ಮತ್ತು ಸಮಾನ ಮನಸ್ಕರರು ಯಾವುದೇ ಜಾತಿ ಭೇದವಿಲ್ಲದೆ ಸಂಘಟಿತವಾಗಿ ನಿಸ್ವಾರ್ಥ ಮನೋಭಾವ, ನಿರಂತರ ಪರಿಶ್ರಮ, ತ್ಯಾಗ ಮತ್ತು ಜ್ಞಾನದ ಅನುಭವದಿಂದ ಕಟ್ಟಿದ ಸಹಕಾರಿ ಬ್ಯಾಂಕುಗಳು ಈಗ ಸರ್ವತೋಮುಖ ಅಭಿವೃದ್ಧಿ ಸಾಧಿಸಿವೆ.

ಎಲ್ಲಾ ವರ್ಗದವರಿಗೂ ಸೇವೆ ಕೊಡುತ್ತಾ ಬಂದಿವೆ. ಒಂದು ಸಹಕಾರ ಸಂಸ್ಥೆ ಅಥವಾ ಬ್ಯಾಂಕುಗಳನ್ನು ಹುಟ್ಟು ಹಾಕುವುದು ಬಹಳ ಸುಲಭದ ಕೆಲಸ. ಅದನ್ನು ಅಭಿವೃದ್ಧಿಪಡಿಸಿ ಜವಾಬ್ದಾರಿಯಿಂದ ಕಳಂಕ ರಹಿತದಿಂದ ನಡೆಸಿಕೊಂಡು ಹೋಗುವುದು ಅಷ್ಟು ಸುಲಭವಲ್ಲ ಎಂದೇ ಹೇಳಬೇಕು. ಸದಸ್ಯರಿಂದ ಠೇವಣಿ ರೂಪದಲ್ಲಿ ಸಂಗ್ರಹಿಸಿದ ಹಣವನ್ನು ಸರ್ವಸದಸ್ಯರ ಹಾಗೂ ಬ್ಯಾಂಕುಗಳ ಪ್ರಗತಿ, ಅಭಿವೃದ್ಧಿಗೋಸ್ಕರ ಉಪಯೋಗಿಸಬೇಕು.

ಒಂದು ಸಹಕಾರಿ ಬ್ಯಾಂಕ್ ಅಭಿವೃದ್ಧಿ ಹೊಂದುವುದು, ಆ ಬ್ಯಾಂಕಿನ ಗುಣಮಟ್ಟದ ಸೇವೆ ಮೇಲೆ ಅವಲಂಬಿತವಾಗಿರುತ್ತದೆ. ಬ್ಯಾಂಕಿನ ನಿರ್ದೇಶಕ ಮಂಡಳಿ ಮತ್ತು ಬ್ಯಾಂಕಿನ ಅಭಿವೃದ್ಧಿಗಳ ನಿರ್ದೇಶನಗಳನ್ನು ನೋಡಿ ಗ್ರಾಹಕರು ವ್ಯವಹರಿಸುವುದು ಮತ್ತು ಠೇವಣಿಗಳನ್ನು ಇಡುವುದು ಅವಲಂಬಿತವಾಗಿರುತ್ತದೆ. ಹಾಲಿ ಅಧಿಕಾರದಲ್ಲಿ ಇರುವ ಬ್ಯಾಂಕಿನ ಹಿರಿಯ ನಿರ್ದೇಶಕರುಗಳು, ಚುನಾವಣಾ ಕಣಕ್ಕೆ ಇಳಿಯುತ್ತಿರುವ ಅಭ್ಯರ್ಥಿಗಳ ಜೊತೆ ಚರ್ಚಿಸಿ ಹೊಂದಾಣಿಕೆಯಿಂದ ಮತ್ತು ತ್ಯಾಗ ಮನೋಭಾವದಿಂದ ಚರ್ಚಿಸಿ ಬಗೆಹರಿಸಿಕೊಳ್ಳುವುದು ಸೂಕ್ತವಾಗಿದೆ. ಇದರಿಂದ ಅನಗತ್ಯ ಚುನಾವಣೆಗಳನ್ನು ತಪ್ಪಿಸಬಹುದು. ಹಳೆ ಬೇರು ಹೊಸ ಚಿಗುರು ಎನ್ನುವ ಹಾಗೆ ಬ್ಯಾಂಕಿನ ಮುಂದಿನ ಭವಿಷ್ಯದ ಮತ್ತು ಅಭಿವೃದ್ಧಿದೃಷ್ಟಿಯಿಂದ ಸೂಕ್ತ ಯುವ ಅಭ್ಯರ್ಥಿಗಳಿಗೆ ಅವಕಾಶ ಮಾಡಿಕೊಡುವುದು ಸಹ ಅಷ್ಟೇ ಮುಖ್ಯವಾಗಿರುತ್ತದೆ.

ನೂತನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರೋತ್ಸಾಹಿಸಿ ತಮ್ಮ ಗುಂಪಿನಲ್ಲಿ ಸೇರಿಸಿಕೊಳ್ಳುವುದರಲ್ಲಿ ಹಿರಿಯ ನಿರ್ದೇಶಕರುಗಳ ಪಾತ್ರ ಬಹಳ ಪ್ರಮುಖವಾಗಿರುತ್ತದೆ. ಯಾವುದೇ ಸ್ನೇಹ-ಸಂಬಂಧ ವಿಶ್ವಾಸದ ಒತ್ತಡಕ್ಕೆ ಮಣಿಯದೆ ಆ ಅಭ್ಯರ್ಥಿ ವಿದ್ಯಾಭ್ಯಾಸ ಹಿನ್ನೆಲೆ, ವೃತ್ತಿಯ ಅನುಭವ, ಸಮಾಜದಲ್ಲಿನ ಒಡನಾಟ, ಜನಪ್ರಿಯತೆ ಅರಿತು ತುಲನೆ ಮಾಡಿ ಪರಿಗಣಿಸಬೇಕಾಗುತ್ತದೆ. ಆ ಅಭ್ಯರ್ಥಿಯಿಂದ ಮುಂದಿನ ದಿನಗಳಲ್ಲಿ ಬ್ಯಾಂಕಿನ ಅಭಿವೃದ್ಧಿಗೆ ಯಾವ ರೀತಿ ಅನುಕೂಲವಾಗುತ್ತದೆ ಹೀಗೆ ಹತ್ತು ಹಲವಾರು ದೃಷ್ಟಿಯಿಂದ ನೋಡಿ ಪರಿಗಣಿಸಿ ನಿರ್ಧರಿಸಬೇಕಾಗುತ್ತದೆ.

ಯಾವುದೇ ಸಹಕಾರಿ ಸಂಘ ಸಂಸ್ಥೆಗಳಾಗಲಿ, ಬ್ಯಾಂಕುಗಳಲ್ಲಿ ಪ್ರಶ್ನೆ



ಕೇಳುವವರು, ಸರಿ ತಪ್ಪುಗಳ ಬಗ್ಗೆ ಚರ್ಚಿಸುವವರಾಗಲಿ ಇರಲೇಬೇಕು, ಅವುಗಳು ಆರೋಗ್ಯಕರವಾಗಿರಬೇಕು. ವಿಷಯ ಆಧಾರಿತವಾಗಿರಬೇಕೆ ವಿವಿಧ ವೈಯಕ್ತಿಕ ಸ್ವಾರ್ಥದ ದ್ವೇಷದ ಉದ್ದೇಶವಾಗಿರಬಾರದು. ಗ್ರಾಹಕರ ಠೇವಣಿಗಳು ಬರುವುದು ಬ್ಯಾಂಕಿನ ಮೇಲೆ ಇರುವ ನಂಬಿಕೆಯ ಮೇಲೆ ಮತ್ತು ಬ್ಯಾಂಕುಗಳು ಕೊಡುವ ಸೇವೆಗಳ ಮೇಲೆ ಅವಲಂಬಿತವಾಗಿರುತ್ತದೆ ಎನ್ನುವುದನ್ನು ಮರೆಯಬಾರದು. ಇತ್ತೀಚಿನ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡಿರುವ ಎಲ್ಲಾ ಸಹಕಾರ ಬ್ಯಾಂಕುಗಳು ಗ್ರಾಹಕರ ಜೇಬಿನಲ್ಲಿ ಇರುವ ಮೊಬೈಲ್ ರೂಪದಲ್ಲಿವೆ ಹಾಗೂ ಗ್ರಾಹಕರ ಬೆರಳ ತುದಿಯಲ್ಲಿ ಇವೆ. ಆಧುನಿಕ ಸಹಕಾರ ಬ್ಯಾಂಕುಗಳು ಗ್ರಾಹಕರಿಗೆ ಸೇವೆ ಕೊಡುವುದರಲ್ಲಿ ಪೈಪೋಟಿ ನಡೆಸುತ್ತಿವೆ ಆದರೂ ಇಷ್ಟೆಲ್ಲಾ ಸೌಲಭ್ಯಗಳು ಇದ್ದರೂ ಸಹ ಒಂದು ಸಹಕಾರಿ ಬ್ಯಾಂಕ್ ನಡೆಸಿ ಯಶಸ್ಸು ಪಡೆಯುವುದು ಅಷ್ಟು ಸುಲಭದ ವಿಚಾರವಲ್ಲ. ಠೇವಣಿದಾರರ ಹಿತರಕ್ಷಣೆಗಾಗಿ ಪಾರದರ್ಶಕ ಕಾರ್ಯನಿರ್ವಹಣೆಯ ಮತ್ತು ತಂತ್ರಜ್ಞಾನದ ಅಳವಡಿಕೆ ಮಾಡಿಕೊಂಡಿರುವ ಬ್ಯಾಂಕುಗಳು ಇಂಟರ್‌ನೆಟ್ ಬ್ಯಾಂಕಿಂಗ್, ಕ್ರೆಡಿಟ್‌ಕಾರ್ಡ್, ಮೊಬೈಲ್ ಬ್ಯಾಂಕಿಂಗ್, ಎಟಿಎಂ ಹೀಗೆ ಹಲವಾರು ಅತ್ಯಾಧುನಿಕ ಪದ್ಧತಿಗಳನ್ನು ಅಳವಡಿಸಿ ಗ್ರಾಹಕರನ್ನು ಆಕರ್ಷಣೆ ಮಾಡಿ ತ್ವರಿತ ಸೇವೆಗಳನ್ನು ನೀಡುತ್ತಿವೆ.

ಈ ಸ್ಪರ್ಧಾತ್ಮಕ ದಿನಗಳಲ್ಲಿ ಗ್ರಾಹಕರಿಂದ ಠೇವಣಿ ಪಡೆಯಲೇಬೇಕು, ಬ್ಯಾಂಕಿನಲ್ಲಿ ಇರುವ ದುಡಿಯುವ ಬಂಡವಾಳವನ್ನು ಅಗತ್ಯವಿರುವ ಗ್ರಾಹಕರಿಗೆ ಸಾಲ ಕೊಟ್ಟು ಸಾಲ ಮರುವಸೂಲಿ ಮಾಡಲೇಬೇಕು. ಈ ಎಲ್ಲ ಅಡೆತಡೆಗಳಲ್ಲಿ ಬ್ಯಾಂಕುಗಳು ಸರ್ವತೋಮುಖ ಅಭಿವೃದ್ಧಿ ಹೊಂದಬೇಕಾದರೆ ಆಡಳಿತ ಮಂಡಳಿಯ ನಿರ್ದೇಶಕರು, ವ್ಯವಸ್ಥಾಪಕರು, ಸಿಬ್ಬಂದಿ ವರ್ಗದವರು ಗ್ರಾಹಕರುಗಳು ಹೀಗೆ ಎಲ್ಲರ ಸಹಕಾರ, ಹೊಂದಾಣಿಕೆ ಮತ್ತು ಜವಾಬ್ದಾರಿಗಳು ಇದ್ದರೆ ಮಾತ್ರ ಸಹಕಾರಿ ಬ್ಯಾಂಕುಗಳು ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ.

ಈ ಎಲ್ಲಾ ಹಿನ್ನೆಲೆಯಲ್ಲಿ ಚುನಾವಣಾ ಕಣದಲ್ಲಿ ಇರುವ ಅಭ್ಯರ್ಥಿಯ ಅರ್ಹತೆ, ಹಿನ್ನೆಲೆ, ಅನುಭವ, ಸಮಾಜದಲ್ಲಿನ ಒಡನಾಟ, ಸೇವಾ ಮನೋಭಾವನೆ ಇವುಗಳನ್ನು ತುಲನೆ ಮಾಡಿ, ಪರಿಗಣಿಸಿ ಮತ ಚಲಾಯಿಸುವುದು ಮುಖ್ಯವಾಗಿದೆ. ಉತ್ತಮ, ಅರ್ಹ ಅಭ್ಯರ್ಥಿಗಳು ಆಯ್ಕೆಯಾದಲ್ಲಿ, ಸಹಕಾರಿ ಬ್ಯಾಂಕುಗಳು ಆರ್ಥಿಕವಾಗಿ, ಬಲಿಷ್ಠವಾಗಿ, ಸದೃಢ ಹೊಂದಿ ಸರ್ವತೋಮುಖ ಅಭಿವೃದ್ಧಿ ಹೊಂದಲು ಸಾಧ್ಯ. ಮುಂದಿನ ದಿನಗಳಲ್ಲಿ ನಮ್ಮ ಸಹಕಾರಿ ಬ್ಯಾಂಕುಗಳು ಆರ್ಥಿಕ ಪ್ರಗತಿ ಹೊಂದಲಿ, ಆ ಮೂಲಕ ದೇಶದ, ರಾಜ್ಯದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡಿ ಪ್ರಗತಿ ಪಥದಲ್ಲಿ ಸಾಗಲಿ ಎಂದು ಹಾರೈಸೋಣ.

ನಿಮ್ಮ ಪ್ರಶ್ನೆ ನಮ್ಮ ಉತ್ತರ

» ಸುಧಾಕರ್ ಭಟ್, ಬ್ಯಾಂಕಿಂಗ್ ಸಲಹೆಗಾರರು.



01. ನಮ್ಮ ಬ್ಯಾಂಕಿನ ಆರ್ಥಿಕ ವರ್ಷ 2024-25ರ ಸಾಲಿಗೆ ಲೆಕ್ಕಪರಿಶೋಧಕರ ನೇಮಕಾತಿಗೆ ಭಾರತೀಯ ರಿಜರ್ವ್ ಬ್ಯಾಂಕಿನ ಅನುಮತಿ ದೊರೆತಿದೆ. ನಮ್ಮ ಬ್ಯಾಂಕಿನ ದುಡಿಯುವ ಬಂಡವಾಳ 2023-24ರಲ್ಲಿ ರೂ.123 ಕೋಟಿ ಇದ್ದು ನಾವು ರೂ.3ಲಕ್ಷ ಮತ್ತು ಜಿಎಸ್‌ಟಿ ಲೆಕ್ಕಪರಿಶೋಧನಾ ಸಂಭಾವನೆಯನ್ನು ದಿನಾಂಕ: 21.09.2013ರ ಸುತ್ತೋಲೆ ಪ್ರಕಾರ ನೀಡಿದ್ದೇವೆ. ಆದರೆ 2024-25ರ ಸಾಲಿಗೆ ನೇಮಕ ಹೊಂದಿರುವ ಲೆಕ್ಕಪರಿಶೋಧಕರು ರೂ.3.75 ಲಕ್ಷ ಮತ್ತು ಜಿಎಸ್‌ಟಿ ಸಂಭಾವನೆಯನ್ನು ಕೋರಿದ್ದಾರೆ. ನಾವು ಕಳೆದ ಐದು ವರ್ಷಗಳಿಂದ ಲೆಕ್ಕಪರಿಶೋಧನಾ ಇಲಾಖೆಯ ಸುತ್ತೋಲೆ ಸಂಖ್ಯೆ ಎಡಿಎಫ್/ಎಡಿಎ/52/2012-

13 ದಿನಾಂಕ : 21.09.2013 ರಂತೆ ಲೆಕ್ಕಪರಿಶೋಧನಾ ಸಂಭಾವನೆಯನ್ನು ನೀಡುತ್ತಿದ್ದೇವೆ. ಹೀಗಿರುವಾಗ, ಲೆಕ್ಕಪರಿಶೋಧನಾ ಸಂಭಾವನೆಯನ್ನು ಲೆಕ್ಕ ಹಾಕುವ ಸರಿಯಾದ ರೀತಿ ಯಾವುದು ಎಂದು ನಮಗೆ ತಿಳಿಸಿ.

- ಪಟ್ಟಣ ಸಹಕಾರ ಬ್ಯಾಂಕ್ ಲಿ., ಮಂಗಳೂರು.

ಉತ್ತರ : ನೀವು ಉಲ್ಲೇಖಿಸಿದ ದಿನಾಂಕ : 21.09.2013ರ ಇಲಾಖೆಯ ಸುತ್ತೋಲೆ ಪಟ್ಟಣ ಸಹಕಾರ ಬ್ಯಾಂಕುಗಳ ಲೆಕ್ಕಪರಿಶೋಧಕರ ಸಂಭಾವನೆಯನ್ನು ಲೆಕ್ಕ ಹಾಕಲು ಉಪಯೋಗಿಸುವಂತಿಲ್ಲವೆಂದು ಸುತ್ತೋಲೆಯ ಪರಂತುಕದಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ. ಪಟ್ಟಣ ಸಹಕಾರ ಬ್ಯಾಂಕುಗಳ ಲೆಕ್ಕಪರಿಶೋಧಕರ ಸಂಭಾವನೆಯನ್ನು ಅವುಗಳ ಠೇವಣಿ ಮೊತ್ತಕ್ಕೆ ಅನುಗುಣವಾಗಿ ಲೆಕ್ಕಹಾಕಲಾಗುವುದು. ದುಡಿಯುವ ಬಂಡವಾಳಕ್ಕೂ ಸಂಭಾವನೆಗೂ ಯಾವುದೇ ಸಂಬಂಧವಿಲ್ಲ. ನಿಮ್ಮ ಬ್ಯಾಂಕಿನ ಠೇವಣಿ ರೂ.100 ಕೋಟಿ ಮತ್ತು ರೂ.200 ಕೋಟಿಗಳ ನಡುವೆ ಇದ್ದರೆ, ಲೆಕ್ಕಪರಿಶೋಧಕರ ಸಂಭಾವನೆ ರೂ.2,25,000 ಮತ್ತು ಜಿಎಸ್‌ಟಿಯಷ್ಟಿರುತ್ತದೆ. ತುಟ್ಟಭತ್ಯೆ ಮತ್ತು ಪ್ರವಾಸ ಭತ್ಯೆಯನ್ನು ಪ್ರತ್ಯೇಕವಾಗಿ ನೀಡುವಂತಿಲ್ಲ. ಈ ಬಗ್ಗೆ ಇಲಾಖಾ ಸುತ್ತೋಲೆಯನ್ನು ನಿಮಗೆ ರವಾನಿಸಲಾಗಿದೆ.

ಬ್ಯಾಂಕ್ ಗ್ರಾಹಕರಿಗೆ ಜಿಎಸ್‌ಟಿ ಶಾಖೆ : ಅ. 1 ರಿಂದ ಈ ಖಾತೆಗೆ ಕನಿಷ್ಠ ಬ್ಯಾಲೆನ್ಸ್ ಮೊತ್ತ ಹೆಚ್ಚಳ

ನವದೆಹಲಿ : ಭಾರತೀಯ ಬ್ಯಾಂಕ್‌ಗಳು ಹೊಸ ನೀತಿಯನ್ನು ಪರಿಚಯಿಸಿದ್ದು, ಬ್ಯಾಂಕ್ ಖಾತೆದಾರರು ತಮ್ಮ ಖಾತೆಗಳಲ್ಲಿ ಸಮತೋಲನವನ್ನು ಕಾಯ್ದುಕೊಳ್ಳಬೇಕು. ಈ ಅಗತ್ಯವನ್ನು ಪೂರೈಸಲು ವಿಫಲವಾದರೆ ಶಾಶ್ವತ ಖಾತೆ ಮುಚ್ಚುವಿಕೆಗೆ ಕಾರಣವಾಗಬಹುದು.



ಖಾತೆದಾರರು ಎಷ್ಟು ಮೊತ್ತವನ್ನು

ಇಟ್ಟುಕೊಳ್ಳಬೇಕು? : ಭಾರತದ ಅತಿದೊಡ್ಡ ಬ್ಯಾಂಕ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಚ್ 2020ರಲ್ಲಿ ಉಳಿತಾಯ ಖಾತೆಯಲ್ಲಿ ಪ್ರತಿ ತಿಂಗಳು ಕನಿಷ್ಠ ಬ್ಯಾಲೆನ್ಸ್‌ನ ಅಗತ್ಯವನ್ನು ರದ್ದುಗೊಳಿಸಿದೆ. ಎಸ್‌ಬಿಐ ಬ್ಯಾಂಕ್ ಹೊಂದಿರುವವರು ತಮ್ಮ ಖಾತೆಯಲ್ಲಿ

ಹೊಸ ನೀತಿಯ ಪ್ರಕಾರ, ಗ್ರಾಹಕರು ತಮ್ಮ ಖಾತೆಗಳಲ್ಲಿ ಎಲ್ಲಾ ಸಮಯದಲ್ಲೂ ಸೀಮಿತ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಬ್ಯಾಂಕ್ ಬ್ಯಾಲೆನ್ಸ್ ಮೊತ್ತದ ಅವಶ್ಯಕತೆಯು ಬ್ಯಾಂಕುಗಳು ಮತ್ತು ಖಾತೆ ಪ್ರಕಾರಗಳಲ್ಲಿ ಬದಲಾಗುತ್ತದೆ. ಖಾತೆದಾರರು ತಮ್ಮ ಖಾತೆಗಳನ್ನು ಸಕ್ರಿಯವಾಗಿ ಬಳಸುತ್ತಾರೆ ಮತ್ತು ಬ್ಯಾಂಕಿಂಗ್ ಕ್ಷೇತ್ರದ ಸ್ಥಿರತೆಗೆ ಕೊಡುಗೆ ನೀಡುವುದನ್ನು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ.

ಭಾರತೀಯ ರಿಜರ್ವ್ ಬ್ಯಾಂಕ್ ಮತ್ತು ದೇಶದ ಬ್ಯಾಂಕಿಂಗ್ ಸಂಸ್ಥೆಗಳ ನಡುವಿನ ಚರ್ಚೆಯ ನಂತರ ಈ ನೀತಿಯನ್ನು ಪ್ರಾರಂಭಿಸಲಾಗಿದೆ. ದೇಶದ ಕೇಂದ್ರ ಬ್ಯಾಂಕಿಂಗ್ ಪ್ರಾಧಿಕಾರವಾಗಿ, ಗ್ರಾಹಕರು ಮತ್ತು ಬ್ಯಾಂಕ್‌ಗಳನ್ನು ಗಮನದಲ್ಲಿಟ್ಟುಕೊಂಡು ಆರ್‌ಬಿಐ ಈ ಕ್ರಮ ಕೈಗೊಂಡಿದೆ.

ಬ್ಯಾಂಕ್ ಖಾತೆಗಳಲ್ಲಿ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸುವುದು ಅನೇಕ ಪ್ರಯೋಜನಗಳನ್ನು ಒದಗಿಸುತ್ತದೆ. ಬ್ಯಾಂಕ್‌ಗಳು ತಮ್ಮ ಗ್ರಾಹಕರಿಗೆ ಉತ್ತಮ ಸೇವೆಗಳನ್ನು ಒದಗಿಸಲು ಇದು ಸಹಾಯ ಮಾಡುತ್ತದೆ. ಸಾಕಷ್ಟು ಬ್ಯಾಲೆನ್ಸ್‌ಗಳು ವ್ಯವಹಾರಗಳು ಮತ್ತು ವ್ಯಕ್ತಿಗಳಿಗೆ ಸಾಲ ಮತ್ತು ಸಾಲ ಸೌಲಭ್ಯಗಳನ್ನು ಒದಗಿಸಲು ಬ್ಯಾಂಕ್‌ಗಳನ್ನು ಸಕ್ರಿಯಗೊಳಿಸುತ್ತದೆ, ಇದರಿಂದಾಗಿ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸುತ್ತದೆ. ಹೆಚ್ಚುವರಿಯಾಗಿ, ಬ್ಯಾಂಕ್‌ಗಳು ಡಿಜಿಟಲ್ ಬ್ಯಾಂಕಿಂಗ್ ಸೇವೆಗಳು ಮತ್ತು ಮೊಬೈಲ್ ಅಪ್ಲಿಕೇಶನ್‌ಗಳನ್ನು ಪರಿಚಯಿಸಿವೆ, ಗ್ರಾಹಕರು ತಮ್ಮ ಖಾತೆಯ ಬ್ಯಾಲೆನ್ಸ್‌ಗಳನ್ನು ಸುಲಭವಾಗಿ ಟ್ರ್ಯಾಕ್ ಮಾಡಲು ಅನುವು ಮಾಡಿಕೊಡುತ್ತದೆ.

ಮಾಸಿಕ ಸರಾಸರಿ 3000, 2000 ಮತ್ತು 1000 ರೂ. ಇದಲ್ಲದೆ, ಖಾಸಗಿ ವಲಯದ ಬ್ಯಾಂಕ್ ಎಚ್‌ಡಿಎಫ್‌ಸಿಯಲ್ಲಿ, ಮೆಟ್ರೋ ನಗರಗಳಲ್ಲಿ ಖಾತೆದಾರರ ಸರಾಸರಿ ಮಾಸಿಕ ಬ್ಯಾಲೆನ್ಸ್ 10,000 ರೂ ಆಗಿದ್ದರೆ, ಸಣ್ಣ ನಗರಗಳಲ್ಲಿ ಈ ಮೊತ್ತವನ್ನು 5000 ರೂ ಇಟ್ಟುಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಇಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದು 2500 ರೂ. ಮೆಟ್ರೋ ಮತ್ತು ನಗರ ಪ್ರದೇಶಗಳಲ್ಲಿ 10000 ರೂ., ಸಣ್ಣ ಪಟ್ಟಣಗಳಲ್ಲಿ 5000 ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 2000 ರೂ. ಗಳ ಕನಿಷ್ಠ ಮೊತ್ತದ ಉಳಿತಾಯ ಖಾತೆಯನ್ನು ICICI ಬ್ಯಾಂಕ್‌ನಲ್ಲಿ ನಿರ್ವಹಿಸುವುದು ಕಡ್ಡಾಯವಾಗಿದೆ. ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಉಳಿತಾಯ ಖಾತೆದಾರರು ಮೂರು ತಿಂಗಳವರೆಗೆ ರೂ 20,000 ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕಾಗುತ್ತದೆ. ಆದರೆ ಸಣ್ಣ ಪಟ್ಟಣಗಳು ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕನಿಷ್ಠ 10,000 ರಿಂದ 500 ರೂ.

ಕನಿಷ್ಠ ಮೊತ್ತವನ್ನು ಏಕೆ ಇಡಬೇಕು? : ಭಾರತೀಯ ಬ್ಯಾಂಕ್‌ಗಳಿಂದ ಕಡ್ಡಾಯ ಖಾತೆ ಬ್ಯಾಲೆನ್ಸ್‌ನ ಪರಿಚಯವು ಹಣಕಾಸಿನ ಶಿಸ್ತನ್ನು ಉತ್ತೇಜಿಸಲು ಮತ್ತು ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ದಂಡ ಅಥವಾ ಖಾತೆಯನ್ನು ಮುಚ್ಚುವುದನ್ನು ತಪ್ಪಿಸಲು ಗ್ರಾಹಕರು ತಮ್ಮ ಬ್ಯಾಂಕ್‌ಗಳು ಸೂಚಿಸಿದ ಕನಿಷ್ಠ ಬ್ಯಾಲೆನ್ಸ್ ಅನ್ನು ನಿರ್ವಹಿಸಬೇಕು. ಈ ನಿಯಮಗಳನ್ನು ಅನುಸರಿಸುವ ಮೂಲಕ, ವ್ಯಕ್ತಿಗಳು ಭಾರತದಲ್ಲಿ ಹೆಚ್ಚು ಸ್ಥಿರ ಮತ್ತು ಬಲವಾದ ಬ್ಯಾಂಕಿಂಗ್ ಪರಿಸರಕ್ಕೆ ಕೊಡುಗೆ ನೀಡಬಹುದು.



ಒನ್‌ಲೈನ್ ನ್ಯೂಸ್

ಈ ಪುಟದಲ್ಲಿನ ಸುದ್ದಿಗಳನ್ನು ಓದಿದ್ದೀರಾ...?

ಕುತೂಹಲಕಾರಿಯಾದ ಸುದ್ದಿಗಳು ನಿಮ್ಮ ಕಣ್ಣು ತಪ್ಪಿದ್ದರೆ, ಇಲ್ಲಿವೆ ಓದಿ.

- ಬೆಂಗಳೂರಿನ ಬಿಇಎಲ್‌ನಲ್ಲಿ ಪಿಎಡಿಸಿ ಆಗಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ದೀಪ್ ರಾಜ್ ಚಂದ್ರ ಪಾಕಿಸ್ತಾನಕ್ಕೆ ರಹಸ್ಯವಾಗಿ ಭಾರತದ ಮಿಲಿಟರಿ ಮಾಹಿತಿಗಳನ್ನು ರವಾನೆ ಮಾಡುತ್ತಿದ್ದ ಆರೋಪದ ಮೇರೆಗೆ ಬೆಂಗಳೂರಿನಲ್ಲಿ ಬಂಧಿಸಲಾಗಿದೆ.
- ರಾಷ್ಟ್ರಕವಿ ಜಿ.ಎಸ್. ಶಿವರುದ್ರಪ್ಪ ಅವರ ಮೊಮ್ಮಗಳು ಅನನ್ಯಾ ಪ್ರಸಾದ್, ಅಟ್ಲಾಂಟಿಕ್ ಮಹಾಸಾಗರದಲ್ಲಿ ಏಕಾಂಗಿಯಾಗಿ 4800 ಕಿಮೀ ದೂರವನ್ನು ರೋಯಿಂಗ್ ಮಾಡುವ ಮೂಲಕ ಅಸಾಧಾರಣ ಸಾಹಸ ಮೇರಿದಿದ್ದು, ಮಹಿಳೆಯರಿಗೆ ಸ್ಫೂರ್ತಿಯಾಗಿದ್ದಾರೆ. ಅನನ್ಯಾ ಪ್ರಸಾದ್, ಈಗ ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಮೂರು ತಿಂಗಳ ಮಹತ್ವಾಕಾಂಕ್ಷೆಯ ಸಾಹಸಯಾನ ಕೈಗೊಂಡಿದ್ದಾರೆ.
- ಕೋಲ್ಕತ್ತಾ ಮೂಲದ ವಿಭಾ ಅವರು ಒಂಟಿಯಾಗಿರುವ ಹಿರಿಯ ನಾಗರಿಕರಿಗೆ ಆಸರೆಯಾಗಿ ಸುಕೂನ್ ಅನ್ ಲಿಮಿಟೆಡ್ ಎಂಬ ಸ್ಟಾರ್ಟಪ್‌ನ್ನು ಆರಂಭಿಸಿದ್ದು, ಇದರ ಮೂಲಕ ವಯಸ್ಸಾದವರಿಗೆ ಯೋಗಕ್ಷೇಮ ವಿಚಾರಿಸುವುದು ಹಾಗೂ ಅವರುಗಳಿಗೆ ತಾವು ಒಂಟಿಯಲ್ಲ ಎಂಬ ಭಾವನೆ ಮೂಡಿಸಬಹುದಾಗಿದೆ.

- ಕಳೆದ 9 ತಿಂಗಳಿನಿಂದ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿದ್ದ ಗಗನಯಾನಿ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರುಗಳು ಸ್ಪೇಸ್‌ಎಕ್ಸ್ ಡ್ರ್ಯಾಗನ್ ನೌಕೆಯ ಮೂಲಕ ಸುರಕ್ಷಿತವಾಗಿ ಫ್ಲೋರಿಡಾ ಕರಾವಳಿಯ ಕೇಪ್‌ಕಾರ್ನಿವಾಲ್‌ನಲ್ಲಿ ಇಳಿದಿದ್ದು ಭೂಮಿಗೆ ಮರಳಿದ್ದಾರೆ.
- ಉತ್ತರ ಪ್ರದೇಶದ ಸುನ್ಮಾಖ್ ಎಂಬ ಗ್ರಾಮದ 32 ವರ್ಷದ ರಾಜಾ ಬಾಬು ಎಂಬ ಯುವಕ ಯೂಟ್ಯೂಬ್ ವಿಡಿಯೋ ನೋಡಿ, ತನ್ನ ಶಸ್ತ್ರಚಿಕಿತ್ಸೆಯನ್ನು ತಾನೇ ಮಾಡಿಕೊಂಡಿದ್ದು, ಜೀವ ಅಪಾಯಕ್ಕೆ ಸಿಲುಕಿತ್ತು ನಂತರ ತಜ್ಞ ವೈದ್ಯರ ತಂಡ ಅವನಿಗೆ ಸೂಕ್ತ ಅಗತ್ಯ ಚಿಕಿತ್ಸೆ ನೀಡಿ ಆತನನ್ನು ಸಾವಿನಿಂದ ಪಾರು ಮಾಡಿದ್ದಾರೆ.
- ಕಳೆದ ವಾರ ನ್ಯೂಯಾರ್ಕ್‌ನಲ್ಲಿ ನಡೆದ ಕ್ರಿಸ್ಪಿಸ್ ಹರಾಜಿನಲ್ಲಿ ಎಂ ಎಫ್ ಹುಸೇನ್ ಅವರ 1950ರ ಅವಧಿಯ ವರ್ಣಚಿತ್ರ ರೂ. 61.8 ಕೋಟಿಗೆ ಮಾರಾಟವಾಗಿದೆ. ಈ ಹಿಂದೆ ಅವರು ರಚಿಸಿದ್ದ ಅಮೃತಾ ಶೇರ್-ಗಿಲ್ ಅವರ 1937ರ ದಿ ಸ್ಲೋರಿ ಟೆಲ್ಲರ್ ಮೊತ್ತಕ್ಕಿಂತ ದುಪ್ಪಟ್ಟು ಮೊತ್ತಕ್ಕೆ ಮಾರಾಟವಾಗುವ ಮೂಲಕ ಅತ್ಯಂತ ದುಬಾರಿ ಚಿತ್ರಕಲೆ ಎಂದು ದಾಖಲೆಯಾಗಿದೆ.

ಹಿ ದು ಗ ರ ಅ ನಿ ಸಿ ಕೆ . . .



ಸ್ವತ್ಯಾಹ್ ಕಾರ್ಯ : ದಿ. ಕೆ.ಎಚ್. ಪಾಟೀಲ ಅವರು ದಶಕಗಳ ಹಿಂದೆಯೇ ಹುಲಕೋಟಿಯಲ್ಲಿ ಹಲವು ಕಾಲೇಜುಗಳು, ಆಸ್ಪತ್ರೆ ಹಾಗೂ ಕೈಗಾರಿಕೆಗಳನ್ನು ಸ್ಥಾಪಿಸಿ ಮುನ್ನಡೆಸಿದ್ದು ಅಪೂರ್ವ ಸಾಧನೆಯೇ ಸರಿ. ಬೆಟ್ಟದಿಂದ ತಣ್ಣಗೆ ಹರಿದು ಬರುವ ನದಿ ನೀರಿನಂತೆ ತನ್ನ ಊರಿನ ಜನತೆಯನ್ನು ದಿ. ಕೆ.ಎಚ್. ಪಾಟೀಲ ಅವರು ಪೊರೆದ ಅವರ ಹೆಸರಿನಲ್ಲಿ ಬೆಂಗಳೂರಿನಲ್ಲಿ ಉತ್ತಮ ಕಾನೂನು ಶಾಲೆ ಆರಂಭಿಸಲಾಗಿರುವುದು ಸ್ವತ್ಯಾಹ್ ಕಾರ್ಯವಾಗಿದೆ.

▶▶ ಸತ್ಯನಾರಾಯಣ ಭಟ್, ತೀರ್ಥಹಳ್ಳಿ

ಅಂಕುಶ ಹಾಕಿದಂತಾಗಿದೆ : ಇತ್ತೀಚೆಗೆ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಆರ್ಭಟ ವಿಪರೀತವಾಗಿತ್ತು. ಈ ಸಂಸ್ಥೆಗಳಿಂದ ಸಾಲ ಪಡೆದವರು ನಾನಾ ರೀತಿ ಹಿಂಸೆಗೆ ಒಳಗಾಗಿ ಅನೇಕರು ಊರು ತೋರೆದಿದ್ದರೆ, ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾಯ್ದೆ ಜಾರಿಗೊಳಿಸಿರುವುದರಿಂದ ಇನ್ನು ಮುಂದೆ ಫೈನಾನ್ಸ್ ಸಂಸ್ಥೆಗಳಿಗೆ ಅಂಕುಶ ಹಾಕಿದಂತಾಗಿದೆ.

▶▶ ಶಿವಾನಂದ ಪಾಟೀಲ್, ಹರಪನಹಳ್ಳಿ

ಸಂಪಾದಕರು :

ಪುಂಡಲಿಕ ಎನ್. ಕೇರೂರೆ,
ಮುಖ್ಯಕಾರ್ಯನಿರ್ವಹಣಾಧಿಕಾರಿ,
ಕರ್ನಾಟಕ ರಾಜ್ಯ ಪಟ್ಟಣ ಸಹಕಾರ
ಬ್ಯಾಂಕುಗಳ ಮಹಾಮಂಡಳ ನಿ.,
ಬೆಂಗಳೂರು.

ಇವರಿಗೆ,

Edited, Published and printed by Pundalik N. Kerure, C.E.O. on behalf of the
Karnataka State Co-operative Urban Banks Federation Ltd., Bangalore - 560027.

Published at : # 132, K.H. Road, Bangalore - 560027.

Printed at : Navarathna Printers, #35, 3rd Cross, Sudhamanagar, Bangalore - 560027.